

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ

**ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸಿರುವ
ಲೇಖಕರಿಗೆ ರಾಜ್ಯ ಮಟ್ಟದ 'ಶ್ರೇಷ್ಠ ಪುಸ್ತಕ' ಪ್ರಶಸ್ತಿ**

ಮಾರ್ಗಸೂಚಿ

ಕನ್ನಡದಲ್ಲಿ ವಿಜ್ಞಾನ ವಿಷಯದ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸಲು ಹಾಗೂ ಕನ್ನಡದಲ್ಲಿ ವಿಜ್ಞಾನದ ಪುಸ್ತಕಗಳು ಹೆಚ್ಚು ಹೆಚ್ಚಾಗಿ ಹೊರಬರಲು ಅನುವು ಮಾಡಿಕೊಡುವ ಸಲುವಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ 2009-10ನೇ ಸಾಲಿನಿಂದ ಶ್ರೇಷ್ಠ ಲೇಖಕರನ್ನು ಗುರುತಿಸಿ ಸನ್ಮಾನ ಹಾಗೂ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿಯನ್ನು ಪ್ರತಿ ಎರಡು ವರ್ಷಗಳಿಗೊಮ್ಮೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ನೀಡಲಾಗುತ್ತಿದೆ.

ಸನ್ಮಾನ ಮತ್ತು ಪುರಸ್ಕಾರ

ಪುಸ್ತಕಗಳ ಸಂಖ್ಯೆಗನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಠ 02 ಪ್ರಶಸ್ತಿಗಳನ್ನು ನೀಡಲಾಗುವುದು. ಆಯ್ಕೆಯಾದ ಲೇಖಕರಿಗೆ ರೂ. 25 ಸಾವಿರಗಳ ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಸನ್ಮಾನಿಸಲಾಗುವುದು.

ಪುಸ್ತಕಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ : ಜನವರಿ 04, 2023

ಪುರಸ್ಕಾರಕ್ಕೆ ಪುಸ್ತಕಗಳನ್ನು ಕಳುಹಿಸುವ ವಿಧಾನ: ಪ್ರಶಸ್ತಿಗೆ ಪುಸ್ತಕಗಳನ್ನು ಕಳುಹಿಸಲು ಬಯಸುವ ಲೇಖಕರು ಪುಸ್ತಕದ ನಾಲ್ಕು ಪ್ರತಿಗಳನ್ನು ಈ ಕೆಳಕಂಡ ವಿಳಾಸಕ್ಕೆ ಕಳುಹಿಸುವುದು:

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ,
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ. ಯು. ಆರ್. ರಾವ್ ವಿಜ್ಞಾನ ಭವನ
ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕೆ ವಿಜ್ಞಾನಗಳ ಕಾಲೇಜು ಆವರಣ,
ದೊಡ್ಡಬೆಟ್ಟಹಳ್ಳಿ ಬಡಾವಣೆ ಬಸ್ ನಿಲ್ದಾಣದ ಹತ್ತಿರ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು - 560 097.

ಅರ್ಹತೆ ಮತ್ತು ಆಯ್ಕೆ ಮಾಡುವಾಗ ಪರಿಗಣಿಸಲಾಗುವ ಅಂಶಗಳು

- ಕನ್ನಡದಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಮಾತ್ರ ಪ್ರಶಸ್ತಿಗೆ ಅರ್ಹ.
- ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಜನವರಿ 2021 ರಿಂದ ಡಿಸೆಂಬರ್ 2022 ರವರೆಗೆ ಕನ್ನಡದಲ್ಲಿ ಪ್ರಕಟಿಸಿರುವ ಪುಸ್ತಕಗಳು ಅರ್ಹ.
- ಯಾವುದೇ ತರಗತಿ, ಪದವಿ-ಪೂರ್ವ, ಪದವಿ, ಸ್ನಾತಕೋತ್ತರ ಪದವಿ ಅಥವಾ ಇನ್ನಿತರ ಯಾವುದೇ ಕೋರ್ಸ್ ಗಳ ಪಠ್ಯ ಪುಸ್ತಕಗಳು ಅನರ್ಹವಾಗಿದ್ದು, ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.
- ಪ್ರಶಸ್ತಿಗೆ ಪುಸ್ತಕಗಳನ್ನು ಆಹ್ವಾನಿಸಿ ನೀಡಿರುವ ಪ್ರಕಟಣೆಯಲ್ಲಿ ಸೂಚಿಸಿರುವ ಅವಧಿಯಲ್ಲಿ ಪುಸ್ತಕಗಳು ಪ್ರಕಟಗೊಂಡಿರುವ ಮತ್ತು ಸೂಚಿಸಿರುವ ಕೊನೆಯ ದಿನಾಂಕದೊಳಗೆ ಅಕಾಡೆಮಿ ಕಛೇರಿಗೆ ತಲುಪಿರುವ ಪುಸ್ತಕಗಳನ್ನು ಮಾತ್ರ ಪ್ರಶಸ್ತಿಗೆ ಪರಿಗಣಿಸುವುದು.
- ಪುಸ್ತಕಗಳು ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪ್ರಕಟವಾಗಿರಬೇಕು.
- ಮುದ್ರಣ ರೂಪ (Printed) ದಲ್ಲಿರುವ ಪುಸ್ತಕಗಳನ್ನು ಮಾತ್ರ ಪರಿಗಣಿಸುವುದು. ಕೈಬರಹ, ಡಿಜಿಟಲ್ ಅಥವಾ ಆಡಿಯೋ ವಿಡಿಯೋ ಪುಸ್ತಕಗಳನ್ನು ಪರಿಗಣಿಸಲಾಗುವುದಿಲ್ಲ.
- ಈಗಾಗಲೇ ಪ್ರಕಟಗೊಂಡಿರುವ ಪುಸ್ತಕದ ಸಂಕ್ಷಿಪ್ತ/ಮುಖ್ಯಾಂಶ ಅಥವಾ ಆಯ್ದು ಭಾಗಗಳನ್ನು ಒಳಗೊಂಡ ಪುಸ್ತಕವು ಪ್ರಶಸ್ತಿಗೆ ಅರ್ಹವಾಗಿರುವುದಿಲ್ಲ.

- ಹಲವು ಲೇಖಕರ ಸಂಶೋಧನಾ ಪತ್ರ (Research Paper)/ ಲೇಖನಗಳನ್ನು (Articles) ಒಳಗೊಂಡು ಸಂಪಾದಕ ಗ್ರಂಥ ಅಥವಾ ಪುಸ್ತಕಗಳು ಅರ್ಹವಾಗಿರುವುದಿಲ್ಲ.
- 2017 ರಿಂದ ಈಚೆಗೆ ಅಕಾಡೆಮಿಯಿಂದ ಯಾವುದೇ ವಿಷಯದಲ್ಲಿ ಶ್ರೇಷ್ಠ ಲೇಖಕ ಪ್ರಶಸ್ತಿಯನ್ನು ಪಡೆದ ಲೇಖಕರನ್ನು ಪರಿಗಣಿಸಲಾಗುವುದಿಲ್ಲ (2017ಕ್ಕಿಂತ ಹಿಂದೆ ಅಕಾಡೆಮಿ ಪುಸ್ತಕ ಪ್ರಶಸ್ತಿ ಪಡೆದ ಲೇಖಕರು ಪುಸ್ತಕ ಸಲ್ಲಿಸಬಹುದು)
- ಪುಸ್ತಕ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ ಅಥವಾ ಇನ್ನಾವುದೇ ಸಂಸ್ಥೆಗಳ ಪ್ರಶಸ್ತಿಗೆ ಆಯ್ಕೆಗೊಂಡ ಪುಸ್ತಕಗಳನ್ನು ಪರಿಗಣಿಸುವಂತಿಲ್ಲ.
- ಸರ್ಕಾರಿ ವರದಿಗಳು ಮತ್ತು ಇಲಾಖೆಗಳು/ವಿಭಾಗಗಳು ನಿಯಮಿತವಾಗಿ/ವಾಡಿಕೆಯಾಗಿ ಹೊರತರುತ್ತಿರುವ ಲೇಖನಗಳು/ವರದಿಗಳು ಇತ್ಯಾದಿಗಳನ್ನು ಪರಿಗಣಿಸುವಂತಿಲ್ಲ.
- ಪದ ಕೋಶ ಮತ್ತು ಅನುವಾದಿತ ಕೃತಿಗಳನ್ನು ಗಣನೆಗೆ ತೆಗೆದುಕೊಳ್ಳುವಂತಿಲ್ಲ.
- ಅಪರಾಧ ಹಿನ್ನೆಲೆಯಲ್ಲಿ ಆರೋಪಕ್ಕೊಳಪಟ್ಟಿರುವ/ ವಿಚಾರಣೆಗೊಳಪಟ್ಟಿರುವ/ ಕಾನೂನು ಕ್ರಮ ಎದುರಿಸುತ್ತಿರುವ/ಶಿಕ್ಷೆಗೊಳಪಟ್ಟಿರುವ ಅಥವಾ ಇನ್ನಿತರ ಸಮಾಜ ಬಾಹಿರ ಕ್ರಿಯೆಯಲ್ಲಿ ಪಾಲ್ಗೊಂಡಿರುವ ಲೇಖಕರು ಪ್ರಶಸ್ತಿಗೆ ಅನರ್ಹರಾಗಿರುತ್ತಾರೆ. ಒಂದು ವೇಳೆ ಲೇಖಕರು ಪ್ರಶಸ್ತಿಗೆ ಆಯ್ಕೆಯಾಗಿ ಅಕಾಡೆಮಿಯು ಪ್ರಕಟಿಸಿದ ನಂತರ ಲೇಖಕರು ಮೇಲ್ಕಂಡ ಅನರ್ಹತೆ ಹೊಂದಿರುವ ಬಗ್ಗೆ ತಿಳಿದು ಬಂದರೆ ಅಂತವರಿಗೆ ಪ್ರಶಸ್ತಿಯನ್ನು ನೀಡಲಾಗುವುದಿಲ್ಲ.
- ಈ ಪ್ರಶಸ್ತಿಯ ಪಾವಿತ್ರತೆಯನ್ನು ಕಾಪಾಡುವಲ್ಲಿ ಲೇಖಕರು ಸಹಕರಿಸುವುದು. ಯಾವುದೇ ರೀತಿಯಾದ ಪ್ರಭಾವ/ಮಧ್ಯಸ್ಥಿಕೆ ವಹಿಸುವ ಲೇಖಕರನ್ನು ಯಾವುದೇ ಮುನ್ನೂಚನೆ ಇಲ್ಲದೆ ಅನರ್ಹಗೊಳಿಸಲಾಗುವುದು.
- ಪ್ರಶಸ್ತಿಗೆ ಸಲ್ಲಿಕೆಯಾದ ಪುಸ್ತಕಗಳನ್ನು ಅಕಾಡೆಮಿಯ ತಜ್ಞ ಸಮಿತಿಯು ಅಕಾಡೆಮಿಯ ಮಾರ್ಗಸೂಚಿಯ ಪ್ರಕಾರ ವಿಷಯವಾರು ಆಯ್ಕೆ ಮಾಡಿ ಪ್ರತಿ ವಿಷಯದಲ್ಲಿ ಎರಡು/ಮೂರು ಪರಿಣಿತರಿಗೆ ಮೌಲ್ಯಮಾಪನಕ್ಕೆ ಕಳುಹಿಸುವುದು.
- ಪ್ರಶಸ್ತಿಗೆ ಪುಸ್ತಕಗಳನ್ನು ಆಯ್ಕೆ ಮಾಡುವಾಗ ಪರಿಗಣಿಸಬೇಕಾದ ಮಾನದಂಡಗಳು ಈ ಕೆಳಕಂಡಂತಿವೆ:

ಮೌಲ್ಯಮಾಪನದ ಮಾನದಂಡ ಮತ್ತು ಅಂಕಗಳು			
ಉಪಯುಕ್ತತೆ (ಗರಿಷ್ಠ 50 ಅಂಕ)	ಸ್ವಂತಿಕೆ (ಗರಿಷ್ಠ 30 ಅಂಕ)	ಸರಳತೆ (ಗರಿಷ್ಠ 20 ಅಂಕ)	ಒಟ್ಟು ಅಂಕಗಳು (100)

ಉಪಯುಕ್ತತೆ: ಪುಸ್ತಕವು ಜನಸಾಮಾನ್ಯರಿಗೆ ಉಪಯೋಗವಾಗಲಿದೆಯೇ. ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಹಾಗೂ ಜನಜೀವನ ಮಟ್ಟದಲ್ಲಿ ಸುಧಾರಣೆಯಾಗಲಿದೆಯೇ. ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನಕ್ಕೆ ಸಹಕಾರಿಯಾಗಿದೆಯೇ.

ಸ್ವಂತಿಕೆ : ಪುಸ್ತಕದ ವಿಷಯದಲ್ಲಿ ಸ್ವಂತಿಕೆಯಿದೆಯೇ. ಪುಸ್ತಕದ ವಿಷಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಳಕೆಯ ಬಗ್ಗೆ ವಿಶ್ಲೇಷಿಸಲಾಗಿದೆಯೇ. ವಿಷಯದ ಮಂಡನೆಗೆ/ಸಂವಹನಕ್ಕೆ/ದೃಢೀಕರಣಕ್ಕೆ ಸ್ವಂತ ಸಂಶೋಧನೆಯ ಅಂಕಿ ಅಂಶಗಳನ್ನು ಉಪಯೋಗಿಸಲಾಗಿದೆಯೇ.

ಸರಳತೆ : ಪುಸ್ತಕವನ್ನು ಜನಸಾಮಾನ್ಯರ ಮಟ್ಟಕ್ಕೆ ಸರಳವಾಗಿ ಬರೆಯಲಾಗಿದೆಯೇ. ಭಾಷೆಯ ಶೈಲಿ, ವಾಕ್ಯಗಳ ರಚನೆ, ಪದಗಳ ಬಳಕೆ ಮತ್ತು ವಿಷಯದ ಸಂವಹನ ತಂತ್ರ ಇವುಗಳಲ್ಲಿ ಎಷ್ಟರ ಮಟ್ಟಿಗೆ ಲೇಖಕರು ಯಶಸ್ವಿಯಾಗಿದ್ದಾರೆ.